

SHARE YOUR EXPERIENCE

ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ

OFFICE USE

IP No.:

OP No.:



SRI DHARMASTHALA MANJUNATHESHWARA HOSPITAL, UJIRE

ಬಳರೋಗಿ ಅನಿವಕೆ ಪತ್ರ / IN PATIENT FEED BACK FORM

ರೋಗಿಯ ಹೆಸರು ಮತ್ತು ವಿಳಾಸ : ಪ್ರಿಯಾ
Patient Name and Address

ದೂರವಾಗಿ ಸಂಖ್ಯೆ/Phone Number : ದಾಖಲಾದ ದಿನಾಂಕ/Admission Date 17/4/22

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆರೋಚನೆ/ಅಭಿಪ್ರಾಯಗಳು ಕಡುಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯರ ಸೇವೆಯ ಬಗ್ಗೆ
Consultation Doctors Service | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಆನುಕೂಲ
Relief from the treatment given to the disease | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ತುರ್ತು/ಅಪಘಾತ
Emergency/Casualty | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ದಾಡಿಯರ ಸೇವೆಯ ಬಗ್ಗೆ
Nursing Care Service | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ
Operation Theatre Service | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ಹೆರಿಗೆ ವಿಭಾಗದ ಸೇವೆ
Labour Theatre Service | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ಆಯಾಕಳ ಸೇವೆಯ ಬಗ್ಗೆ
House Keeping Service | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ಇನ್‌ಶೂರೆನ್ಸ್ ವಿಭಾಗದ ಸೇವೆ
Insurance Department Service | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ಸ್ವಾಗತ ಕೇಂದ್ರದ ಸೇವೆ
Reception Counter Service | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ಸಾರ್ವಜನಿಕ ಸಂಪರ್ಕ ಅಧಿಕಾರಿ
Public Relationship Officer | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please Describe/comment:

ದ್ರವ್ಯ ವಿಭಾಗದ ಸೇವೆ
Pharmacy Service | ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/comment:

ರಕ್ತ/ಮಲ/ಮೂತ್ರ ಪರೀಕ್ಷಾ ಕೇಂದ್ರದ ಸೇವೆ
Laboratory Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಸ್ವಾನಿಂಗ್ ಸೇವೆ
USG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಎಕ್ಸ್-ರೇ ವಿಭಾಗದ ಸೇವೆ
X-Ray Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಸಿ.ಟಿ ಸ್ವಾನಿಂಗ್ ಸೇವೆ
C.T Scanning Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಇ.ಸಿ.ಜಿ ವಿಭಾಗದ ಸೇವೆ
ECG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಫಿಜಿಯೋಥೆರಾಪಿ ವಿಭಾಗದ ಸೇವೆ
Physiotherapy Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಒಟ್ಟಾರೆ ಅನುಭವ
Overall Experience

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಇತರ ಸೇವೆಗಳ ಬಗ್ಗೆ / Other Services

ಕುಡಿಯುವ ನೀರು/Drinking Water

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

Fan, AC, Lights, Water Facilities
ಫ್ಯಾನ್, ಎ.ಸಿ, ಲೈಟ್ ಸೌಕರ್ಯ

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಶುಚಿತ್ವ/Cleanliness

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಕ್ಯಾಂಟೀನ್/Canteen

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಆಂಬುಲೆನ್ಸ್/Ambulance

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಿಸಿ:

ಒಟ್ಟಾರೆಯ ಸೇವೆ ತೃಪ್ತಿಕರವಾಗಿದ್ದರೆ ಆ ಒಟ್ಟಾರೆಯ ಹೆಸರು & ಸೇವೆಯನ್ನು ಸಮೂಹಿಸಿ :

ಒಟ್ಟಾರೆಯ ಸೇವೆ ತೃಪ್ತಿಕರವಾಗಿಲ್ಲದಿದ್ದರೆ ಆ ಒಟ್ಟಾರೆಯ ಹೆಸರು & ಸೇವೆಯನ್ನು ಸಮೂಹಿಸಿ :

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggestions (If any) :

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಫಾರಸ್ಸು ಮಾಡುವುದಿಲ್ಲ
We you recommend our hospital to your friends and family

Yes/ಹೌದು No/ಇಲ್ಲ

ಅನಿಸಿಕೆಗಳು

Comments

ಎಲ್ಲಾ ಸೇವೆಗಳೂ ಅತ್ಯುತ್ತಮವಾಗಿವೆ

ಅನಿಸಿಕೆ/ಪ್ರತಿಕ್ರಿಯೆಗಳನ್ನು ನೀಡಿದವರು
Feedback Submitted by

Patient/ರೋಗಿ Patient Relative /ರೋಗಿ ಸಂಬಂಧಿ Staff/ಒಪ್ಪಂದಿ

Signature